

ಕ್ಷಾತನಹಳ್ಳಿ ಗ್ರಾಮದ ಲಕ್ಷ್ಮೀಕಾಂತ ದೇವಾಲಯ--ಒಂದು ಅವಲೋಕನ

ಡಾ.ಸುನಿತಾ ಟಿ.ಸಿ.¹

ಒಂದು ದೇಶದ ಹಿರಿಮೆ ಅಲ್ಲಿನ ಕಲೆ, ಸಂಸ್ಕೃತಿಯ ಪರಂಪರೆಯನ್ನು ಅವಲಂಬಿಸಿರುತ್ತದೆ. ಕಲೆ ಮೂಲತಃ ಮಾನವನ ಸೃಷ್ಟಿ, ಅದು ಪ್ರತಿಭಾನ್ವಿತ ಮಾನವನ ಜೀವನಾನುಭವದ ಅಭವ್ಯತೆ. ಅದರಲ್ಲಿ ಜನರ್ಜೀವನವನ್ನು ಉದಾತ್ತಗೊಳಿಸಬಲ್ಲ ಶಕ್ತಿ ಅಡಗಿದೆ. ಮಾನವ ಸಮಾಜವನ್ನು ಪರಿಷ್ಕರಿಸಿ ವ್ಯಕ್ತಿ ಮಾನವನನ್ನು ವಿಶ್ವ ಮಾನವನನ್ನಾಗಿಸುವುದೆ ಕಲೆಯ ಪರಮೋದ್ದೇಶ ಅದು ಜನಾಂಗದ ಧೀಶಕ್ತಿಯನ್ನು ಸ್ವಂತಗೊಳಿಸುತ್ತದೆ. ತಾನು ಕಂಡ ನೋಟವನ್ನು ಅದರ ಅಂದ ಚಂದವನ್ನೋ, ಕೇಳಿದ ಇಂಪನ್ನು ಗಮನಿಸಿದ ಚಲನೆಯನ್ನೋ, ಹಲವು ವಿಧದ ಭಾವನೆಗಳನ್ನು, ಕಲ್ಲನೆಗಳನ್ನೋ, ಕಲೆಗಳಿಂದ ಇತರರಿಗೆ ತಿಳಿಸುವುದು ಸಾಧ್ಯವಾಗುತ್ತದೆ. ಅದಕ್ಕಾಗಿಯೇ ಇತಿಹಾಸ ಒಂದು ಜನಾಂಗದ ಜೀವನ ಚರಿತ್ರೆಯಾದರೆ, ಕಲೆ ಎಂಬುದು ಆ ದೇಶದ ಆಧ್ಯಾತ್ಮಿಕ ಸಮಾಜದ ಆತ್ಮ ಜರಿತ್ತೆಯಾಗುತ್ತದೆ. ನಮ್ಮ ಪ್ರಾಚೀನ ಶಿಲ್ಪಜ್ಞರಿಗೆ ಕೇವಲ ಕುರುಡು ಕುರುಡಾಗಿ ರಚಿತವಾದುವಲ್ಲ. ನಿಯತ ಸೂತ್ರ, ವಿಧಾನ ಹಾಗೂ ಸಂಪ್ರದಾಯ ಬಧ್ವಾಗಿರುತ್ತವೆ. ಅದಲ್ಲದೆ ರಾಜಕೀಯ, ಸಾಮಾಜಿಕ, ಧಾರ್ಮಿಕ ಬದಲಾವಣೆಗಳಿಗೆ ತನ್ನದೇ ಆದ ರೀತಿಯಲ್ಲಿ ಕಲೆಯ ವಿಕಾಸಮಾರ್ಗದಲ್ಲಿ ಹಲವು ವೈಶಿಷ್ಟ್ಯ ಲಕ್ಷಣಗಳನ್ನು ಪಡೆದುಕೊಂಡಿವೆ. ಈ ನಿಟ್ಟನಲ್ಲಿ ಭಾರತೀಯ ವಾಸ್ತು, ಶಿಲ್ಪ, ಚಿತ್ರ, ಸಂಗೀತ, ನೃತ್ಯ ಇತ್ಯಾದಿ ಲಲಿತಕಲೆಗಳೊಂದಿಗೆ ಪರಂಪರಾಗತವಾಗಿ ನಮ್ಮ ಬದುಕಿನೊಂದಿಗೆ ಬಂದಿರುವ ಜಾನಪದ ಹಾಡು, ಕಣಿಕೆ, ಕಲೆ ವಿಶ್ವದಲ್ಲಿ ತನ್ನದೇ ಆದ ಒಂದು ಸಾಂಸ್ಕೃತಿಕ ಪ್ರಧಾನ ಸಾಫಾನವನ್ನು ಪಡೆದುಕೊಂಡಿದೆ

ಕ್ಷಾತನಹಳ್ಳಿ ಹೆಗ್ಗಡೆದೇವನಕೋಟಿ ಸೇರಿರುವ ಒಂದು ಗ್ರಾಮವಾಗಿದೆ. ಇದು ಹೆಗ್ಗಡೆದೇವನಕೋಟಿಯಿಂದ ಪೂರ್ವಕ್ಕೆ ಸುಮಾರು 34ಕಿ.ಮೀ ದೂರದಲ್ಲಿದೆ. ಈ ಗ್ರಾಮದಲ್ಲಿ ನಿರ್ಮಿಸಲಾಗಿರುವ ಲಕ್ಷ್ಮೀಕಾಂತ ದೇವಾಲಯವನ್ನು ಪೂರ್ವಾಭಿಮುಖವಾಗಿ ನಿರ್ಮಿಸಲಾಗಿದೆ. ಮತ್ತು ಈ ಗ್ರಾಮದ ಪಶ್ಚಿಮ ಭಾಗದಲ್ಲಿದೆ. ಈ ದೇವಾಲಯ ನಿರ್ಮಾಣ ಮಾಡಿದ ಬಗ್ಗೆ ಕ್ರಿ.ಶ.1322ರಲ್ಲಿ

¹.ಅತಿಥಿ ಉಪನ್ಯಾಸಕರು,ಇತಿಹಾಸ ವಿಭಾಗ,ಸರ್ಕಾರಿ ಪ್ರಥಮ ದಜ್ರೆ ಕಾಲೇಜು ಚನ್ನಪಟ್ಟಣ ರಾಮನಗರ ಜಿಲ್ಲೆ.

ಬರೆಸಲಾದ ಶಾಸನವು ಹೊಯ್ಸಳ ದೊರೆ ಮೂರನೇ ಬಲ್ಲಾಳನ ಕಾಲದಲ್ಲಿ ತಗಡಾರಿನ ಹೋರಪರ ಕೇಶಗೌಡನು ಕ್ರಿ.ಶ.1164ರಲ್ಲಿ ಕೇತನಹಳ್ಳಿಯನ್ನು ನಿರ್ಮಿಸಿ ಮಲ್ಲಿನಾಥ ದೇವಾಲಯವನ್ನು ಹಾಗೂ ಒಂದು ಕೆರೆಯನ್ನು ನಿರ್ಮಿಸಿದನೆಂದು ತಿಳಿಸುತ್ತದೆ. ತರುವಾಯ ಆತನ ಮಗನಾದ ಹೊಯ್ಸಳಗೌಡನು ಲಕ್ಷ್ಮಿನಾರಾಯಣ ಹಾಗೂ ಒಂದು ಮಂಟಪವನ್ನು ಮಾಡಿಸಿ ಅದನ್ನು 156 ವರ್ಷಗಳ ನಂತರ ಅಂದರೆ ಕ್ರಿ.ಶ.1322ರಲ್ಲಿ ಸಮಸ್ತ ಪ್ರಭುಗಳು ಮನಃ ಒಟ್ಟಿಗೆ ಮನರ್ಥ ಪ್ರತಿಷ್ಠಾಪನೆ ಮಾಡಿಸಿ ಈ ದೇವಾಲಯಕ್ಕೆ ದತ್ತ ಬಿಟ್ಟಿ ವಿಚಾರ ತಿಳಿಸುತ್ತದೆ. ಈ ದೇವಾಲಯದಲ್ಲಿ ಎರಡು ಗಭರ್ಗೃಹಗಳು ಎರಡು ಸುಕನಾಸಿ ಎರಡು ನವರಂಗ ಮತ್ತು ಮುಖಿಮಂಟಪಗಳು ಕಂಡು ಬರುತ್ತವೆ.

ಗಭರ್ಗೃಹ: ಗಭರ್ಗೃಹವು 8 ಅಡಿ ಉದ್ದ ಮತ್ತು 8 ಅಡಿ ಅಗಲವಾಗಿದ್ದ ಚೌಕಾಕಾರವಾಗಿದೆ. ಮಧ್ಯದಲ್ಲಿ ನಕ್ಷತ್ರಾಕಾರವಾಗಿರುವ ಎರಡು ಅಡಿ ಎತ್ತರದ ಗರುಡ ಹೀರದ ಮೇಲೆ ಸುಮಾರು ಒದು ಅಡಿಗಳ ಎತ್ತರವಾಗಿರುವ ಲಕ್ಷ್ಮಿಕಾಂತ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಈ ದೇವನು ಸಮಭಂಗಿಯಲ್ಲಿ ನಿಂತಿದ್ದ ಚತುಭುಜವನ್ನು ಹೊಂದಿದ್ದಾನೆ. ಕೈಗಳಲ್ಲಿ ಶಂಖ, ಚಕ್ರ, ಗಧಾ, ಪದ್ಮವನ್ನು ಹಿಡಿದುಕೊಂಡಿದ್ದಾನೆ. ದೇವನ ಮೈಮೇಲೆ ಬಿಡಿಸಲಾಗಿರುವ ವಸ್ತ್ರಭರಣ ಸುಂದರವಾಗಿದೆ. ಪ್ರಭಾವಳಿಯಲ್ಲಿ ಬಳ್ಳಿ ಸುರುಳಿ ಕೀರ್ತಿಮುಖಿವನ್ನು ಕೆತ್ತನೆ ಮಾಡಿ ಬಿಡಿಸಲಾಗಿದೆ. ಈ ದೇವನ ಇಕ್ಕೆಲಗಳಲ್ಲಿ ಪ್ರಾಯ ಮತ್ತು ಪದ್ಮವನ್ನು ಹಿಡಿದು ನಿಂತಿರುವ ದೇವತೆಯಿರಿದ್ದಾರೆ. ಗಭರ್ಗೃಹದ ಮೇಲ್ಬಾಣಿಯಲ್ಲಿ ನಕ್ಷತ್ರಾಕಾರದ ಭೂವನೇಶ್ವರಿ ಇದೆ. ಈ ಭೂವನೇಶ್ವರಿಯನ್ನು ಎರಡು ಅಡಿ ಆಳವಾಗಿ ಒಳ ಸರಿದಂತೆ ರಚಿಸಲಾಗಿದ್ದು, ಇದರ ಮಧ್ಯದಲ್ಲಿ ಅರಳಿದ ಪದ್ಮಪುಷ್ಟವನ್ನು ಬಿಡಿಸಲಾಗಿದೆ ಒಳಭಾಗದಲ್ಲಿ ಅಷ್ಟದಿಕ್ಕಾಲಕರನ್ನು ಮತ್ತು ಕೀರ್ತಿಮುಖಿಗಳನ್ನು ಬಿಡಿಸಿ ಅಲಂಕರಿಸಲಾಗಿದೆ.

ಗಭರ್ಗೃಹದ ದ್ವಾರವು ಅಲಂಕರಣೆಯಿಂದ ಕೂಡಿದ್ದು, ಸುಂದರವಾಗಿದೆ. ಇದರಲ್ಲಿ ಒದು ಪಟ್ಟಕೆಗಳಿವೆ. ಇವುಗಳ ಮಧ್ಯದಲ್ಲಿ ನಕ್ಷತ್ರಾಕಾರವಾಗಿರುವ ಅರೆಗಂಭಗಳಿವೆ. ಪಟ್ಟಕೆಗಳ ಮೇಲೆ ಬಳ್ಳಿ ಸುರುಳಿ ಪದ್ಮಪುಷ್ಟ ಕಮಲದ ದಳಗಳ ಅಲಂಕಣವನ್ನು ಸೂಕ್ಷ್ಮ ಕೆತ್ತನೆ ಮಾಡಿ ಬಿಡಿಸಲಾಗಿದೆ. ಲಲಾಟ ಬಿಂಬದಲ್ಲಿ ಗಜಲಕ್ಷ್ಮಿಯ ಮೇಲ್ಬಾಗದಲ್ಲಿ ಸಂಗೀತಗಾರ, ನೃತ್ಯಗಾರರ ಶಿಲ್ಪಗಳನ್ನು ಬಿಡಿಸಲಾಗಿದೆ. ಇದರ ಎರಡು ಕಡೆ ಕುಬ್ಜ ಶಿಲ್ಪಗಳನ್ನು ಬಿಡಿಸಲಾಗಿದೆ. ಬಾಗಿಲ ಇಕ್ಕೆಲಗಳಲ್ಲಿ ಶ್ರಿಭಂಗಿಯಲ್ಲಿ ನಿಂತಿರುವ ದ್ವಾರಪಾಲಕರಿದ್ದಾರೆ. ಈ ದ್ವಾರಪಾಲಕರು ಚತುಭುಜವನ್ನು ಹೊಂದಿದ್ದು ಕೈಗಳಲ್ಲಿ ಶಂಖ, ಚಕ್ರ, ಗಧಾ, ಪದ್ಮವನ್ನು ಇಡಿದುಕೊಂಡಿದ್ದಾರೆ. ಇವರ ಮೈಮೇಲೆ ಬಿಡಿಸಲಾಗಿರುವ ವಸ್ತ್ರಭರಣವು ಸುಂದರವಾಗಿದೆ.

ಸುಖಿನಾಸಿ: ಸುಕನಾಸಿಯು ಗಭರ್ಗೃಹದಷ್ಟೇ ಉದ್ದ ಅಗಲವಾಗಿದ್ದು, ಚೌಕಾಕಾರವಾಗಿದೆ. ಇದರ ಉತ್ತರ ಮತ್ತು ದಕ್ಷಿಣಭಾಗದ ಗೋಡೆಯ ಮುಂದೆ ನಮ್ಮಾಳ್ಳರರ ಶಿಲ್ಪವಿದೆ. ಸುಖಿನಾಸಿಯ ಮೇಲ್ಬಾಣಿಯಲ್ಲಿ ಭೂವನೇಶ್ವರಿಯನ್ನು ರಚಿಸಲಾಗಿದ್ದು, ಇದರ ಮಧ್ಯದಲ್ಲಿ ಅರಳಿದ ಪದ್ಮಪುಷ್ಟ ಕೀರ್ತಿಮುಖಿ. ಅರಳಿದ

ಪದ್ಗಳನ್ನು ಬಿಡಿಸಿ ಅಲಂಕರಿಸಲಾಗಿದೆ. ಸುಕನಾಸಿಯು ದ್ವಾರವು ಸರಲವಾಗಿದೆ. ದ್ವಾರದ ಪಟ್ಟಿಗಳಲ್ಲಿ ಯಾವುದೇ ಸೂಕ್ತ ಕೆತ್ತನೆ ಕಾಣುವುದಿಲ್ಲ. ತೋರಣದ ಭಾಗದಲ್ಲಿ ಪದ್ ಮಷ್ಟಗಳನ್ನು ಬಿಡಿಸಲಾಗಿದೆ. ಈ ದ್ವಾರಕ್ಕೆ ಇತ್ತೀಚಿಗೆ ಮರದಲ್ಲಿ ಮಾಡಲಾದ ದ್ವಾರ ಪಟ್ಟಿಯ ಮೇಲೆ ಅಷ್ಟಲಕ್ಷೀಯರ ಶಿಲ್ಪಗಳನ್ನು ಬಿಡಿಸಲಾಗಿದೆ. ಲಲಾಟಬಿಂಬದಲ್ಲಿ ಶಂಖ, ಚಕ್ರ, ತಿರುನಾಮವಿದೆ. ಅದರ ಮೇಲೆ ಏದು ಕಳಸಗಳಿದ್ದು. ಇಕ್ಕೆಲಗಳಲ್ಲಿ ಹಸುವಿನ ಕೊಂಬಿನ ಅಲಂಕರಣವಿದೆ.

ನವರಂಗ: ಲಕ್ಷ್ಮಿಕಾಂತ ಸುಕನಾಸಿಯ ಮುಂದಿರುವ ನವರಂಗವು 25 ಅಡಿ ಉದ್ದ, 25 ಅಗಲವಾಗಿದ್ದು, ಚೌಕಾಕಾರವಾಗಿದೆ. ಇದರ ಮಧ್ಯದಲ್ಲಿ ಹೊಯ್ದಳ ಶೈಲಿಯ ನಯವಾದ ಕೆತ್ತನೆಯಿಂದ ಕೂಡಿದ ನಾಲ್ಕು ಕಂಬಗಳಿವೆ. ಇವುಗಳು ಉಪಟೀರದ ಚೌಕಾ ಕಾಂಡದ ಭಾಗ ಬಳಿಗಳ ಗಾಲಿಯನ್ನು ಕೊರೆದು ಬಿಡಿಸಲಾಗಿದೆ. ನಂತರ ಘಂಟೆ, ಘಟಾ, ಗಾಲಿ, ಗಾಲಿಯಲ್ಲಿ ನಾಲ್ಕು ದಿಕ್ಕುಗಳಲ್ಲಿ ಮುಗುಟಗಳನ್ನು ಪ್ರಾಯಶಹ ಮದನಿಕ ಶಿಲ್ಪಗಳನ್ನು ಕೊರಿಸಲು ಮಾಡಿರಬಹುದು. ಆದರೆ ಕಾರಣಾಂತರದಿಂದ ಮುಗುಟಗಳ ಮೇಲೆ ಮದನಿಕ ಶಿಲ್ಪಗಳನ್ನು ಹೋರಿಸದೇ ಹಾಗೆ ಬಿಡಿಸಲಾಗಿದೆ. ಇದರ ಮೇಲೆ ಮಷ್ಟ ಹೊದಿಗೆ ಘಲಗ್ಗೆ ಉರುಳಿಕಾರದ ಕರ್ಮಾತ್ಮವಿದೆ. ನವರಂಗದ ಮೇಲ್ಕೂಪಣಿಯಲ್ಲಿ ಭುವನೇಶ್ವರಿಗಳನ್ನು ಮಾಡಲಾಗಿದ್ದು, ಇವುಗಳನ್ನು ವಿವಿಧ ಆಕಾರವಾಗಿ ರಚಿಸಲಾಗಿದೆ. ಮಧ್ಯದ ಭುವನೇಶ್ವರಿಯ ಚೌಕಾಕಾರವಾಗಿದ್ದು, ಇದರ ಮಧ್ಯದಲ್ಲಿ ಒಂಬತ್ತು ಪದ್ ಮಷ್ಟಗಳನ್ನು ಬಿಡಿಸಲಾಗಿದೆ ಪಟ್ಟಿಗಳಲ್ಲಿ ದಿಕ್ಕಾಲಕರು ತಮ್ಮ ತಮ್ಮ ವಾಹನದ ಮೇಲೆ ಕುಳಿತಿರುವಂತೆ ಬಿಡಿಸಲಾಗಿದೆ. ಇನ್ನೊಂದು ಎಂಟು ಭುವನೇಶ್ವರಿಗಳನ್ನು ನಕ್ಷತ್ರಕಾರವಾಗಿ, ವೃತ್ತಾಕಾರವಾಗಿ, ಅಷ್ಟಮುಖಿವಾಗಿ, ಚೌಕಾಕಾರವಾಗಿ ರಚಿಸಲಾಗಿದೆ. ಇವುಗಳೆಲ್ಲವನ್ನೂ ಅಷ್ಟದಿಕ್ಕಾಲಕರ ಶಿಲ್ಪಗಳನ್ನು ಬಿಡಿಸಲಾಗಿದೆ. ಈ ನವರಂಗದ ನಾಲ್ಕು ಕಂಬಗಳ ಮಧ್ಯ ಕೆಳಭಾಗದಲ್ಲಿ ವೃತ್ತಾಕಾರವಾಗಿ ರಂಗವೇದಿಕೆಯನ್ನು ಮಾಡಲಾಗಿದ್ದು, ಇದು ಸುಮಾರು ಒಂದು ಅಡಿ ಎತ್ತರವಾಗಿದೆ. ನವರಂಗದ ವಾಯುವ್ಯ ಮೂಲೆಯಲ್ಲಿ ಪಂಚಲೋಹದ ಗರುಡು ವಾಹನವನ್ನು ಇಡಲಾಗಿದೆ. ನವರಂಗದ ಪೂರ್ವ ಭಾಗದಲ್ಲಿರುವ ಎರಡು ಕಂಬ ಕಂಬಗಳ ಪೀಠಗಳ ಮೇಲೆ ಶಾಸನವನ್ನು ಬರೆಸಲಾಗಿದೆ. ನವರಂಗದ ಬಾಗಿಲು ಸೂಕ್ತ ಕೆತ್ತನೆಯಿಂದ ಕೂಡಿದ್ದ ಸುಂದರವಾಗಿದೆ. ಬಾಗಿಲಲ್ಲಿ ಸುಮಾರು ಏಳು ಪಟ್ಟಿಗಳಿದ್ದು, ಈ ಏಳು ಪಟ್ಟಿಗಳ ಮೇಲೆ ಸುರುಳಿಯ ಒಳಗಿರುವ ಅರಳಿದ ಪದ್ ಮಷ್ಟಗಳ ಅಲಂಕರಣೆ, ವಜ್ರದ ರೀತಿಯ ಅಲಂಕರಣ ವೃಷ್ಣಿ ಶೈಲಿಯ ಅಲಂಕರಣೆ, ಬಳ್ಳಿ ಸುರುಳಿಗಳ ಅಲಂಕರಣೆ ಇದೆ. ಲಲಾಟಬಿಂಬದಲ್ಲಿ ಗಜಲಕ್ಷೀಯ ಶಿಲ್ಪವಿದೆ. ಈ ಗಜಲಕ್ಷೀಯ ಎಡ ಮತ್ತು ಬಲ ಭಾಗದಲ್ಲಿ ಸಂಗೀತಗಾರರ ನೃತ್ಯ ಶಿಲ್ಪಗಳನ್ನು ಬಿಡಿಸಲಾಗಿದೆ. ಬಾಗಿಲ ಇಕ್ಕೆಲಗಳಲ್ಲಿ ಶ್ರಿಭಂಗಿಯಲ್ಲಿ ನಿಂತಿರುವ ದ್ವಾರಪಾಲಕರಿದ್ವಾರೆ. ಇವರು ಚತುಭುಜ ಹೊಂದಿದ್ದು, ಕೈಗಳಲ್ಲಿ ಶಂಖ, ಚಕ್ರ, ಗದಾ, ಪದ್ವವನ್ನು ಹಿಡಿದುಕೊಂಡಿದ್ದಾರೆ. ಇವರ ಇಕ್ಕೆಲೆಗಳಲ್ಲಿ ಘಲ ಮತ್ತು ಪದ್ವವನ್ನು ಹಿಡಿದು ನಿಂತಿರುವ

ಸೇವಕರು ನಿಂತಿದ್ದಾರೆ. ಪ್ರಭಾವಳಿಯಲ್ಲಿ ಬಳ್ಳಿ ಸುರುಳಿ ಬೆಳ್ಳಿ ಸುರುಳಿ ಕೀರ್ತಿಮುಖಿವಿದೆ. ಬಲಭಾಗದಲ್ಲಿರುವ ದ್ವಾರಪಾಲಕ ಪ್ರಭಾವಳಿ ತೃಪ್ತಿಕರವಾಗಿದೆ.

ಮುಖಿಮಂಟಪ: ಮುಖಿಮಂಟಪವು ಆಯಾಕಾರವಾಗಿ ಇದನ್ನು ಸುಮಾರು ಮೂರು ಅಡಿ ಎತ್ತರವಿರುವ ಜಗತಿಯ ಮೇಲೆ ಸಾಲಾಗಿ ಮುಂದೆ ನಿಲ್ಲಿಸಲಾಗಿದೆ. ಹೊಯ್ದಿಳಿಯ ನಕ್ಷತ್ರಕಾರದ ನಾಲ್ಕು ಕಂಬಗಳಿವೆ. ಇವುಗಳನ್ನು ಉಪಹೀತದ ಮೇಲೆ ಚೌಕ, ಬಳೆಗಳ, ಗಾಲಿ, ಗಂಟೆ, ಘಟ, ಗಾಲಿ, ಮಷ್ಟಬೋದಿಗೆ ಮತ್ತು ಉರುಳೇಯಾಕಾರದ ಕಮೋತ, ಕಮೋತದ ಮುಂದೆ ಒಂದರಲ್ಲಿ ಏರ ಮರುಷನ ಶಿಲ್ಪವನ್ನು ಬಿಡಿಸಲಾಗಿದೆ. ಮುಖಿಮಂಟಪದ ಮೇಲ್ಬಾಣಿಗೆ ಕಲ್ಲನ್ನು ಹಾಸಿ ಮುಚ್ಚಲಾಗಿದೆ. ಮುಖಿಮಂಟಪದ ಕಮೋತವು ಇಳಿಜಾರಾಗಿರುವಂತೆ ರಚಿಸಲಾಗಿದೆ. ಈ ಮುಖಿಮಂಟಪದ ಮುಂದೆ ಸೋಪಾವನ್ನು ಮಾಡಲಾಗಿದೆ. ಸೋಪಾನದ ಇಕ್ಕೆಲೆಗಳಲ್ಲಿ ಎರಡು ಆನೆಗಳು ನಿಂತಿರುವಂತೆ ರಚಿಸಲಾಗಿದೆ. ಮುಂದೆ ಇದರ ಮೂರು ಅಡಿ ಎತ್ತರವಿರುವ ಚೌಕಾಕಾರದ ಕಂಬದ ಮೇಲೆ ಬಿಲಿಪೀಠವನ್ನು ಇಡಲಾಗಿದೆ.

ಗಂಗಾಧರೇಶ್ವರನ ಪಶ್ಚಿಮ ಗಭ್ರಗೃಹ: ಈ ಗಭ್ರಗೃಹವು ಸಹ ಎಂಟು ಅಡಿ ಉದ್ದ ಎಂಟು ಅಡಿ ಅಗಲವನ್ನು ಹೊಂದಿದ್ದು, ಚೌಕಾಕಾರವಾಗಿದೆ. ಇದರ ಮಧ್ಯಭಾಗದಲ್ಲಿ ಸುಮಾರು ಮೂರು ಅಡಿ ಎತ್ತರವಿರುವ ನಕ್ಷತ್ರಕಾರವಾಗಿರುವ ಪಾಣಿಪೀಠದ ಮೇಲೆ ಗಂಗಾಧರೇಶ್ವರನ ಲಿಂಗವನ್ನು ಪ್ರತಿಷ್ಠಾಪಿಸಲಾಗಿದೆ. ಈ ಗಭ್ರಗೃಹದ ಮೇಲ್ಬಾಣಿಯಲ್ಲಿ ಯಾವುದೇ ರೀತಿಯ ಭುವನೇಶ್ವರಿ ಕಂಡು ಬರುವುದಿಲ್ಲ ಹಾಗೂ ಗಭ್ರಗೃಹದ ದ್ವಾರವೂ ಸರಳವಾಗಿದೆ. ಗಂಗಾಧರೇಶ್ವರನ ದೇವಾಲಯದ ಕಂಬಗಳು ನಕ್ಷತ್ರಕಾರವಾಗಿದ್ದು, ಲಾಂಡ್‌ಕೊಂತ ದೇವಾಲಯದ ಕಂಬಗಳು ಶ್ರೀಕರ ಕಂಬಗಳ ಕಂಬಗಳಾಗಿದ್ದು ಬಹಳ ಸುಂದರವಾಗಿವೆ. ಹಾಗೂ ಗಂಗಾಧರೇಶ್ವರನ ಲಿಂಗಕ್ಕೆ ಪ್ರತಿಯಾಗಿ ಯುಗಾದಿಯಂದು ಸೂರ್ಯನ ಕಿರಣಗಳು ನೇರವಾಗಿ ಬೀಳುತ್ತವೆ. ಇದೊಂದು ವಿಶೇಷವಾಗಿದೆ ಎಂದು ತಿಳಿಸಿದ್ದಾರೆ.

ಸುಖಿನಾಸಿ: ಸುಕನಾಸಿಯು ಗಭ್ರಗೃಹದಷ್ಟೇ ಉದ್ದ ಅಗಲವನ್ನು ಹೊಂದಿದ್ದು, ಚೌಕಾಕಾರವಾಗಿದೆ. ಇದರ ವಾಯುವ್ಯ ಮೂಲೆಯಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸಲಾಗಿದೆ. ಪದ್ಮಾಸನದಲ್ಲಿ ಕುಳಿತಿರುವ ಈ ದೇವನು ಚತುರ್ಭಜವನ್ನು ಹೊಂದಿದ್ದು, ಹೊಡಲಿ ಮತ್ತು ಘಲವನ್ನು ಹಿಡಿದುಕೊಂಡಿದ್ದಾನೆ. ಉಳಿದೆರಡು ಕ್ಷೇಗಳಲ್ಲಿ ಘಲ ಮತ್ತು ಮುರಿದ ದಂತವನ್ನು ಹಿಡಿದುಕೊಂಡಿದ್ದಾನೆ ಈತನು ತನ್ನ ಹೊಳ್ಳಿಗೆ ಸರ್ವವನ್ನು ಸೃತಿಕೊಂಡಿದ್ದಾರೆ. ಸುಖಿನಾಸಿ ದ್ವಾರವೂ ಸುಂದರವಾದ ಅಲಂಕರಣ ಪಟ್ಟಿಯಿಂದ ಕೂಡಿದೆ ಪಟ್ಟಿಕೆಗಳಲ್ಲಿ ಕಮಲದ ಮಷ್ಟಬೋದಿಗಳನ್ನು ಬಿಡಿಸಲಾಗಿದೆ. ಉಳಿದೆರಡು ಪಟ್ಟಿಕೆಗಳು ಹಾಗೇ ಉಳಿದಿವೆ ಬಾಗಿಲ ಇಕ್ಕೆಲಗಳಲ್ಲಿ ಜಾಲಂಧ್ರಗಳನ್ನು ಜೋಡಿಸಲಾಗುತ್ತದೆ. ಈ ಜಾಲಂಧ್ರಗಳ ಒಳಭಾಗದಲ್ಲಿ ಅರಳಿದ ಪದ್ಮ ಮಷ್ಟದ

ಅಲಂಕರಣ ಮಾಡಲಾಗಿದ್ದು, ಇದನ್ನು ಮಷ್ಟ ಜಾಲಾಂಥ್ರವೆಂದು ಕರೆಯಬಹುದು. ಲಾಲಾಟಬಿಂಬದಲ್ಲಿ ಗಜಲಕ್ಷ್ಮೀಯನ್ನು ಬಿಡಿಸಲಾಗಿದೆ. ಇಕ್ಕೆಲಗಳಲ್ಲಿ ಶ್ರಿಭಂಗಿಯಲ್ಲಿ ನಿಂತಿರುವ ಶೈವ ದ್ವಾರಪಾಲಕರಿದ್ದಾರೆ. ಇವರು ಚತುಭುಜವನ್ನು ಹೊಂದಿದ್ದು, ಕೈಗಳಲ್ಲಿ ಶ್ರಿಶೂಲ, ದಮರುಗ, ಗಧಾ ಮತ್ತು ಘಲವನ್ನು ಹಿಡಿದುಕೊಂಡಿದ್ದಾರೆ.

ನವರಂಗ: ನವರಂಗವು ಎರಡೂ ಗಭ್ರಗೃಹಗಳ ಮುಂದೆ ನಿರ್ಮಿಸಲಾಗಿದ್ದು, ಇಪ್ಪತ್ತೆಂದು ಅಡಿ ಉದ್ದ, ಇಪ್ಪತ್ತೆಂದು ಅಡಿ ಅಗಲವಾಗಿ ಚೌಕಾಕಾರವಾಗಿದೆ. ಇದರ ಮಧ್ಯದಲ್ಲಿ ಹೊಯ್ದಿಂದ ಶೈಲಿಯ ನಾಲ್ಕು ವೃತ್ತಾಕಾರದ ಕಂಬಗಳಿವೆ. ಈ ಕಂಬಗಳು ಚೌಕ ಬಳಿಗಳ ಅಲಂಕರಣ, ಗಾಲಿ, ಘಂಟೆ, ಘಟಾ, ಗಾಲಿ, ಮಷ್ಟ ಚೋದಿಗೆ, ಬಲಗ್ಗೆ ಅದರ ಮೇಲೆ ಉರುಳೆಯಾಕಾರದ ಕರ್ಮೋತ್ತಮಿದೆ. ಇದರ ಮೇಲೆ ಆಧಾರ ಚೋದಿಗೆ ಇದೆ. ಕೆಳಭಾಗದಲ್ಲಿ ಶಿವನಿಗೆ ಎದುರಾಗಿ ನಂದಿಯನ್ನು ಇರಿಸಲಾಗಿದೆ. ನವರಂಗದ ಮೇಲ್ಮೈವಣಿಯ ಮಧ್ಯದ ಅಂಕಣದಲ್ಲಿ ವಿಶಾಲವಾಗಿ ರಚಿಸಲಾಗಿರುವ ಭುವನೇಶ್ವರಿ ಇದೆ. ಇದು ಎರಡು ಅಡಿ ಒಳಸರಿದಂತೆ ಗುಮ್ಮಟಾಕಾರವಾಗಿ ಮಾಡಿ ಇದನ್ನು ಚೌಕ ಮತ್ತು ವೃತ್ತಾಕಾರವಾಗಿ ರಚಿಸಲಾಗಿದೆ. ಮಧ್ಯದಲ್ಲಿ ಮೂರು ಸುತ್ತು ವಿಶಾಲವಾಗಿ ಅರಳಿದಂತೆ ಬಿಡಲಾಗಿರುವ ಪದ್ಮಪುಷ್ಟವನ್ನು ಹಾಗೂ ಒಳಭಾಗದಲ್ಲಿ ವೃತ್ತಾಕಾರವಾಗಿ ಬಿಡಲಾಗಿರುವ ಕಮಲದ ಮೊಗ್ಗಗಳು, ಕೇಶಿಮುಖಿಗಳು ಮತ್ತು ಕಮಲದ ದಳಗಳ ಅಲಂಕರಣ ಮಾಡಿ ಬಿಡಿಸಲಾಗಿದೆ.

ನವರಂಗದ ಪಶ್ಚಿಮ ಭಾಗದಲ್ಲಿ ಮೂರಾಂಭಿಮುಖವಾಗಿ ಪ್ರತಿಷ್ಠಾಪಿಸಲಾಗಿರುವ ಎಡಮುರಿಗಳಿಂತಿರುತ್ತದೆ. ಈ ಗಳಿಂತಿರುತ್ತದೆ ಸುಮಾರು ಮೂರು ಅಡಿ ಎತ್ತರವಾಗಿದ್ದ ಪದ್ಮಸನದಲ್ಲಿ ಕುಳಿತಿದ್ದಾನೆ. ಈ ದೇವರು ಚತುಭುಜವನ್ನು ಹೊಂದಿದ್ದು, ಕೈಗಳಲ್ಲಿ ಪಾಶ, ಅಂಕುಶ, ಘಲ, ದಂತವನ್ನು ಹಿಡಿದುಕೊಂಡಿದ್ದಾನೆ. ಈ ದೇವನು ತನ್ನ ಉದರಕ್ಕೆ ಸರ್ವವನ್ನು ಕಟ್ಟಿಕೊಂಡಿದ್ದಾನೆ, ಪಶ್ಚಿಮ ಸುಖಿನಾಸಿ ದ್ವಾರದ ಎಡಭಾಗದಲ್ಲಿ ಕೇಶವಮೂರ್ತಿಯನ್ನು ಇರಿಸಲಾಗಿದೆ. ಈ ದೇವನು ಸಮಭಂಗಿಯಲ್ಲಿ ನಿಂತಿದ್ದು, ಚತುಭುಜವನ್ನು ಹೊಂದಿದ್ದಾನೆ. ಕೈಗಳಲ್ಲಿ ಶಂಖ, ಜಕ್ಕಿ, ಗಧಾ, ಪದ್ಮವನ್ನು ಹಿಡಿದು ನಿಂತಿದ್ದಾನೆ. ಈ ದೇವನು ಮೈಮೇಲೆ ಬಿಡಿಸಲಿರುವ ವಸ್ತುಭರಣ ಸೂಕ್ತ ಕೆತ್ತನೆಯಿಂದ ಕೂಡಿದ್ದು, ಸುಂದರವಾಗಿವೆ. ಇಕ್ಕೆಲಗಳಲ್ಲಿ ಘಲ ಮತ್ತು ಪದ್ಮವನ್ನು ಹಿಡಿದು ನಿಂತಿರುವ ಶ್ರೀದೇವಿ ಮತ್ತು ಭೂದೇವಿಯರಿದ್ದಾರೆ. ಈ ದೇವನ ಎಡಭಾಗದಲ್ಲಿ ಸುಮಾರು ಎರಡು ಅಡಿ ಎತ್ತರವಿರುವ ನಾಗಶೀಲ್ಪವಿದೆ. ಇದರ ಎಡಭಾಗದಲ್ಲಿ ಪಂಚಲೋಹದಲ್ಲಿ ತಯಾರಿಸಲಾದ ಶಿವಲಿಂಗವಿದೆ. ಶಿವಲಿಂಗದ ಹಿಂದೆ ಸರ್ವ ಮತ್ತು ಪ್ರಭಾವಳಿಯನ್ನು ಮಾಡಿಸಿ ಇರಿಸಲಾಗಿದೆ. ಹಾಗೂ ಸೈಮಿತ್ಯ ಮೂಲೆಯಲ್ಲಿ ಪಾಣಿಪೀಠದ ಮೇಲೆ ಕೂರಿಸಲಾಗಿರುವ ಮತ್ತೊಂದು ಶಿವಲಿಂಗವಿದೆ. ಉತ್ತರದ ಗೋಡೆಯ ಮುಂಭಾಗದಲ್ಲಿ ಸುಮಾರು ನಾಲ್ಕು ಅಡಿ ಎತ್ತರವಿರುವ ವೀರಭದ್ರನ ಶಿಲ್ಪವಿದೆ. ಈ ದೇವನು ನಾಲ್ಕು ಕೈಗಳನ್ನು ಹೊಂದಿದ್ದು, ಕೈಗಳಲ್ಲಿ ಶ್ರಿಶೂಲ,

ಡಮರು, ಖಿಡ್, ಭಿಕ್ಷಾಟನೆ ಪಾತ್ರೆ, ಇದರ ಕೆಳಗೆ ರುಂಡವಿದೆ. ಈ ದೇವನ ಮೈಮೇಲೆ ಬಿಡಿಸಲಿರುವ ವಸ್ತಾಭರಣ ಸರಳವಾಗಿದೆ.

ದಕ್ಷಿಣ ಗೋಡೆಯ ಮುಂದೆ ಸುಮಾರು ಮೂರು ಅಡಿ ಎತ್ತರವಿರುವ ಗಣಪತಿಯನ್ನು ಇರಿಸಲಾಗಿದೆ. ಈ ದೇವನು ಚತುಭುಜವನ್ನು ಹೊಂದಿದ್ದು, ಕೈಗಳಲ್ಲಿ ಪಾಶ, ಅಂಕುಶ, ಘಲ, ದಂತವನ್ನು ಹಿಡಿದುಕೊಂಡಿದ್ದಾನೆ. ಈ ದೇವನು ತನ್ನ ಉದರಕ್ಕೆ ಸರ್ವವನ್ನು ಸುತ್ತಿ ಕೊಂಡಿದ್ದಾನೆ. ಇದರ ಪಕ್ಷದಲ್ಲಿ ಸುಮಾರು ನಾಲ್ಕು ಅಡಿ ಎತ್ತರವಿರುವ ನಾರಾಯಣನ ಶಿಲ್ಪವನ್ನು ಇರಿಸಲಾಗಿದೆ. ಸಮಭಂಗಿಯಲ್ಲಿ ನಿಂತಿರುವ ಈ ದೇವನು ಚತುಭುಜವನ್ನು ಹೊಂದಿದ್ದು, ಕೈಗಳಲ್ಲಿ ಶಂಖ, ಚಕ್ರ, ಗಥಾ, ಪದ್ಮವನ್ನು ಹಿಡಿದುಕೊಂಡಿದ್ದಾನೆ. ಈ ದೇವನ ಇಕ್ಕೆಲಗಳಲ್ಲಿ ಘಲ ಮತ್ತು ಪದ್ಮವನ್ನು ಹಿಡಿದು ಒಂಟಿಕಾಲಿನಲ್ಲಿ ನಿಂತಿರುವ ದೇವಿಯರಿದ್ದಾರೆ. ಉತ್ತರ ಗೋಡೆಯ ಮಧ್ಯದಲ್ಲಿ ಸೂರ್ಯದೇವನ ಶಿಲ್ಪವನ್ನು ಇರಿಸಲಾಗಿದೆ. ಸಮಭಂಗಿಯಲ್ಲಿ ನಿಂತಿರುವ ಈ ದೇವನು ತನ್ನ ಕೈಗಳಲ್ಲಿ ಕಮಲದ ಮೋಗನ್ನು ಹಿಡಿದುಕೊಂಡಿದ್ದಾನೆ. ಈತನ ತಲೆಯ ಹಿಂಬದಿಯಲ್ಲಿ ಅರಳಿದ ಮುಷ್ಟಿ ಕೆತ್ತನೆಯಿದೆ. ಇಕ್ಕೆಲಗಳಲ್ಲಿ ಘಲ ಮತ್ತು ಮುಷ್ಟಿಗಳನ್ನು ಹಿಡಿದು ನಿಂತಿರುವ ದೇವಿಯರಿದ್ದಾರೆ. ಈ ದೇವನ ಮೈಮೇಲೆ ಬಿಡಿಸಿರುವ ವಸ್ತಾಭರಣ ಸುಂದರವಾಗಿದೆ. ಈ ದೇವನ ಪೀಠದಲ್ಲಿ ಐದು ಕುದುರೆಗಳಿವೆ. ನವರಂಗದ ದ್ವಾರವು ಸರಳವಾಗಿ ಅದರಲ್ಲಿ ಅದು ಪೆಟ್ಟಿಗೆಗೆಂದ್ದು, ಪಟ್ಟಿಗೆ ಮೇಲೆ ಯಾವುದೇ ಕೆತ್ತನೆ ಕಂಡು ಬರುವುದಿಲ್ಲ. ಲಲಾಟಬಿಂಬದಲ್ಲಿ ಗಜಲಕ್ಷ್ಮೀಯನ್ನು ಬಿಡಿಸಲಾಗಿದೆ. ಬಾಗಿಲುವಾಡದಲ್ಲಿ ಹೊಯ್ದಳ ಶೈಲಿಯ ಐದು ಜಿಕ್ಕೆ ಶಿಲ್ಪಿಗಳಿವೆ ಇಕ್ಕೆಲಗಳಲ್ಲಿ ದ್ವಾರಪಾಲಕರು ಕಣ್ಣಿರೆಯಾಗಿದ್ದಾರೆ. ಶಿವನ ನವರಂಗದ ಮುಂದೆ ಮುಖಿಮಂಟಪವನ್ನು ಮಾಡಲಾಗಿದೆ. ಈ ಮುಖಿಮಂಟಪದಲ್ಲಿ ನಕ್ಷತ್ರಾಕಾರದ ನಾಲ್ಕು ಕಂಬಗಳಿವೆ ಈ ಕಂಬಗಳನ್ನು ಚೌಕ, ಬಳ್ಳಿಗಳ ಅಲಂಕರಣ ಗಾಲಿ, ಘಂಟೆ, ಘಟಾ, ಗಾಲಿ, ಮುಷ್ಟಿಗೋಡಿಗೆ, ಘಲಗ್ನೆ, ಕರ್ಮೋತ ಇವಗಳೆಲ್ಲವೂ ಸಹ ನಕ್ಷತ್ರಾಕಾರವಾಗಿ ರಚಿಸಲಬ್ಬಿವೆ. ಕಾಂಡದ ಭಾಗ ಮೂವತ್ತೆರಡು ಮೂಲೆಗಳಿಂದ ಕೂಡಿದೆ. ಇದರ ಮೇಲ್ಕೊಂಡಿಯಲ್ಲಿ ನಕ್ಷತ್ರಾಕಾರದ ಭುವನೇಶ್ವರಿ ಇದೆ. ಇದರಲ್ಲಿ ಕಮಲದ ಮೋಗನ್ನಿಗಳು ಕೀರ್ತಿಮುಖ ಮತ್ತು ದಿಕ್ಷಾಲಕರ ಶಿಲ್ಪಗಳನ್ನು ಬಿಡಿಸಲಾಗಿದೆ. ಮಧ್ಯದಲ್ಲಿ ಮೂರು ಸುತ್ತು ಅರಳಿದ ಪದ್ಮಾಮುಷ್ಟಿಗಳನ್ನು ಬಿಡಿಸಲಾಗಿದೆ.

ನವರಂಗದ ಮಧ್ಯದಲ್ಲಿ ಶಿವನಿಗೆ ಎದುರಾಗಿ ಒಂದು ಸರಳವಾದ ಬಾಗಿಲನ್ನು ಮಾಡಲಾಗಿದೆ. ಈ ಬಾಗಿಲ ಮುಂದೆ ಸೋಪಾನಗಳಿವೆ. ನವರಂಗದಿಂದ ಸ್ವಲ್ಪ ಮುಂದಕ್ಕೆ ಅಂದರೆ ಹೊರಭಾಗದಲ್ಲಿ ಬೇರೆ ಪ್ರದೇಶಗಳಿಂದ ಸ್ಥಳಾಂತರಿಸಿ ತಂದ ಅಥವಾ ಮೂಲ ನಂದಿ ಭಿನ್ನವಾಗಿರುವುದರಿಂದ ಅದನ್ನು ಹೊರಭಾಗದಲ್ಲಿ ಶಿವನಿಗೆ ಎದುರಾಗಿ ಇರುವಂತೆ ಕಲ್ಲಿನ ದಿಮ್ಮಿಗಳನ್ನು ಜೋಡಿಸಿ ಅದರ ಮೇಲೆ ಕೂಡಿಸಲಾಗಿದೆ.

ಅಧಿಷ್ಠಾನ: ತಿವನ ದೇವಾಲಯದ ಅಧಿಷ್ಠಾನದಲ್ಲಿ ಎರಡು ಪೆಟ್ಟಿಗಳು ಮಾತ್ರ ಕಾಣಬರುತ್ತವೆ. ಇನ್ನುಂದು ಪಟ್ಟಿಕೆಗಳು ಭೂಮಿಯಲ್ಲಿ ಹೂತು ಹೋಗಿವೆ.

ಭಿತ್ತಿ: ಭಿತ್ತಿಯನ್ನು ತೆಳುವಾದ ಜೋಡಿ ಅರೆಗಂಬಗಳನ್ನು ದೇವಾಲಯದ ಸುತ್ತಲೂ ಸೇರಿಸಿ ಅಲಂಕರಣಗೊಳಿಸಲಾಗಿದೆ. ಈ ಭಿತ್ತಿಯ ಉತ್ತರದ ನವರಂಗದ ಮಧ್ಯದಲ್ಲಿ ಕೋಷ್ಟವಿದೆ. ಈ ಕೋಷ್ಟವನ್ನು ಎರಡು ಕಂಬಗಳ ಮೇಲೆ ಶಿಶಿರವನ್ನು ರಚನೆ ಮಾಡಲಾಗಿದೆ. ಮೂಲ ಭಿತ್ತಿಯು ಶಿಥಿಲವಾಗಿರುವುದರಿಂದ ಇದನ್ನು ಕಾಲ ನಂತರದಲ್ಲಿ ಪಶ್ಚಿಮ ಮತ್ತು ದಕ್ಷಿಣ ಭಿತ್ತಿಯನ್ನು ಕಲ್ಲುಗಳನ್ನು ಜೋಡಿಸಿ ನಿರ್ಮಿಸಲಾಗಿದೆ ಮತ್ತು ಜೀಜೋರ್ಡಾರ ಮಾಡಲಾಗಿದೆ.

ಕಮೋತ: ಭಿತ್ತಿಯ ಮೇಲೆ ಇರುವ ಕಮೋತವು ಒಂದು ಅಡಿ ಮುಂಚಾಚಿದ್ದು. ಕಮಾನಿನಾಕಾರದಲ್ಲಿ ರಚನೆ ಲಾಖಾಗಿದೆ. ಹೊರಭಾಗದಲ್ಲಿ ಅಂಚಿನಲ್ಲಿ ದಂತದ ಅಲಂಕರಣ ಮಾಡಲಾಗಿದೆ. ಕಮೋತ ಮೇಲೆ ದೇವಾಲಯದ ಸುತ್ತಲೂ ಶಿಲ್ಪಗಳನ್ನು ರಚನೆ ಸುತ್ತಲೂ ಮಾಡಿಕೊಂಡಿರುವ ಕಲ್ಲುಗಳಿವೆ. ಆದರೆ ಇವುಗಳಲ್ಲಿ ಯಾವುದೇ ರೀತಿಯ ಕೆತ್ತನೆಯನ್ನು ಮಾಡದೆ ಹಾಗೇ ಉಳಿಸಲಾಗಿದೆ. ಗಭ್ರಗೃಹ ಭಾಗವನ್ನು ಬಿಟ್ಟು ಅದರ ಮುಂದಿನ ಭಾಗದಲ್ಲಿ ಎರಡು ಎತ್ತರವಿರುವ ಕೈಪಿಡಿ ಗೋಡೆಗಳಿವೆ.

ಶಿಶಿರ: ಗಭ್ರಗೃಹದ ಮೇಲೆ ನಿರ್ಮಿಸಲಾಗಿರುವ ಶಿಶಿರವು ಮೂಲತಃ ದೇವಾಲಯವನ್ನು ನಿರ್ಮಾಣ ಮಾಡಿದಾಗ ಕಟ್ಟಿಸಿರುವಂತಹ ಶಿಶಿರವಾಗಿದೆ. ಈ ಶಿಶಿರವು ನೋಡುವುದಕ್ಕೆ ಚೌಕಾಕಾರದ ಸೂಪಿಯಂತೆ ಕಂಡುಬರುತ್ತದೆ. ಈ ರೀತಿ ಇರುವಂತಹ ಶಿಶಿರವು ಹೊಯ್ದಿರ ಕಾಲದಲ್ಲಿ ಕಂಡುಬರುವುದು ಬಹಳ ವಿರಳ. ಆದ್ದರಿಂದ ಇದೊಂದು ವಿಶೇಷತೆಯಾಗಿದೆ. ಇದರ ಮೇಲೆ ಪದ್ಧತಿಯಾದ ದಳಗಳು ಅದರ ಮೇಲೆ ಕಳಸ, ಕಳಸದ ಮೇಲೆ ಪಂಚಲೋಹದ ಕಳಸವನ್ನು ಇರಿಸಲಾಗಿದೆ. ಈ ಶಿಶಿರದ ನಾಲ್ಕು ದಿಕ್ಕುಗಳಲ್ಲಿ ಬಿಡಿಸಲಿರುವ ನಂದಿಗಳಿವೆ. ಸೂಪಿಯ ನಾಲ್ಕು ದಿಕ್ಕುಗಳಲ್ಲಿ ಕೇರಿಸುವಿಗಳಿವೆ. ಈ ಗಭ್ರಗೃಹದ ವಾಯುವ್ಯ ಮೂಲೆಯಲ್ಲಿ ಚಂಡಿಕೇಶ್ವರನ ಜಿಕ್ಕಿದೊಂದು ಗುಡಿಯಿದೆ. ಈ ಚಂಡಿಕೇಶ್ವರನು ಸುಮಾರು ನಾಲ್ಕು ಅಡಿ ಎತ್ತರವಿದ್ದು, ಸಮಭಂಗಿಯಲ್ಲಿ ನಿಂತಿದ್ದಾನೆ. ಈ ದೇವನು ದ್ವಿಭುಜವನ್ನು ಹೊಂದಿದ್ದು, ಎಡಗ್ರೀಯಲ್ಲಿ ಕಮಂಡಲ, ಬಲಗ್ರೀಯಲ್ಲಿ ಅಭಯಹಸ್ತ, ಮೈಮೇಲೆ ಬಿಡಿಸಿರುವ ವಸ್ತ್ರಾಭರಣ ಸುಂದರವಾಗಿದೆ. ಪ್ರಭಾವಳಿಯನ್ನು ಅರ್ಥ ವೃತ್ತಾಕಾರವಾಗಿ ರಚಿಸಿ ಇದರಲ್ಲಿ ಪದ್ಮಾಪುಷ್ಟಿ ದಳ ಮೊಗ್ಗ ಮತ್ತು ಸುರುಳಿಯಾಕಾರವಾಗಿ ಮಾಡಿ ಮೇಲ್ಬಾಗದಲ್ಲಿ ಕಮಲ ಪುಷ್ಟಿದಂತೆ ಬಿಡಿಸಿ ಕಳಿಭಾಗವನ್ನು ಕೇರಿಸಿ ಮುಖಿದಂತೆ ರಚನೆ ಲಾಖ್ಮಿಕಾಂತ ದೇವಾಲಯದ ಅಧಿಷ್ಠಾನ, ಭಿತ್ತಿ, ಕಮೋತ ಇವುಗಳೆಲ್ಲವೂ ವಿಜಯನಗರ ಶೈಲಿಯ ವಾಸ್ತು ಲಕ್ಷಣವಾಗಿದೆ.

ಲಾಖ್ಮಿಕಾಂತ ದೇವಾಲಯದ ಗಭ್ರಗೃಹದ ಮೇಲೆ ಇತ್ತೀಚೆಗೆ ನಿರ್ಮಿಸಲಾಗಿರುವ ಇಟ್ಟಿಗೆ ಮತ್ತು ಗಾರೆಯ ಶಿಶಿರವಿದೆ. ಇದು ಮೂರು ತಲಗಳಿಂದ ಕೂಡಿದ್ದು, ಸಣ್ಣ ಸಣ್ಣ ಕಂಬಗಳ ಅಲಂಕರಣ

ಮಾಡಲಾಗಿದೆ. ಮೇಲಾಗದಲ್ಲಿ ಗರುಡ, ಆಂಜನೇಯ, ರಾಮ, ಸೀತೆ, ಲಕ್ಷ್ಮಿ, ವಾಲ್ಯುಚಿ ಕೃಷ್ಣ ಶಿಲ್ಪ ಬಿಡಿಸಲಾಗಿದೆ. ಸ್ತೋಪಿಯ ಚೌಕಾಕಾರವಾಗಿದೆ. ಸ್ತೋಪಿಯ ಎರಡು ಮೂಲೆಗಳಲ್ಲಿ ಭದ್ರತೆಗೋಸ್ವಾರವಾಗಿ ಅನಿಸಿಕೆಗಳನ್ನು ಜೋಡಿಸಲಾಗಿದೆ. ಸ್ತೋಪಿಯ ಮೇಲೆ ಪಂಚಲೋಹದ ಕಳಸವಿದೆ. ಈ ದೇವಾಲಯದ ಈಶಾನ್ಯ ಭಾಗದಲ್ಲಿ ಕಲ್ಲಿನ ತುಳಸಿ ಕಟ್ಟಿ ಇದೆ.

ದ್ವಾರ ಮಂಟಪ: ಈ ದೇವಾಲಯಕ್ಕೆ ಮೂಲತಃ ಪ್ರಕಾರವಿದ್ದಂತೆ ಕಾಣಬರುತ್ತದೆ ಮತ್ತು ಈ ಪ್ರಕಾರವನ್ನು ಮತ್ತು ದ್ವಾರಮಂಟಪವನ್ನು ವಿಜಯನಗರದ ಕಾಲದಲ್ಲಿ ರಚಿಸಿದಂತೆ ಕಂಡು ಬರುತ್ತದೆ. ಆದರೆ ಈಗ ಪ್ರಕಾರ ಇಲ್ಲವಾಗಿದೆ. ಆದರೆ ದ್ವಾರ ಮಂಟಪದ ಉಳಿದು ಬಂದಿದೆ. ದ್ವಾರ ಮಂಟಪದಲ್ಲಿ ಸುಮಾರು ಮೂರು ಅಡಿ ಎತ್ತರವಿರುವ ಜಗತ್ತಿ. ಜಗತ್ತಿಯ ಮೇಲೆ ಸಾಲಾಗಿ ನಿಲ್ಲಿಸಿರುವ ಚೌಕ, ಅಷ್ಟಮುಖಿದ ಕಣಿಕೆಯ ನಾಲ್ಕು ಕಂಬಗಳಿವೆ. ಈ ಕಂಬಗಳ ಮೇಲೆ ಸರಳವಾದ ಕರ್ಮೋತ್ತಮವಿದೆ. ಕರ್ಮೋತ್ತಮ ಮೇಲೆ ಅಡ್ಡ ಪಟ್ಟಿಕೆಗಳನ್ನು ಹಾಕಿ ಅದರ ಮೇಲೆ ಕೈಮುಗಿದು ನಿಂತಿರುವ ಆಂಜನೇಯ ಶಿಲ್ಪಗಳನ್ನು ಮತ್ತು ಅರಳಿದ ಪದ್ಮಾಪ್ರಸ್ಥಗಳನ್ನು ಕಂಬದ ಮೇಲೆ ರಚಿಸಲಾಗಿದೆ. ಈ ದ್ವಾರಮಂಟಪದ ಮುಂದೆ ಎರಡೂವರೆ ಅಡಿ ಎತ್ತರವಿರುವ ಚೌಕಾಕಾರದ ವೇದಿಕೆಯ ಮೇಲೆ ಬಲಿಪೀಠವನ್ನು ಇಡಲಾಗಿದೆ.

ಪರಾಮರ್ಶನ ಗ್ರಂಥಗಳು

- ಹಾ.ಮಾ.ನಾಯಕ - ಕನ್ನಡ ವಿಷಯ ವಿಶ್ವಕೋಶ, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ. ಮೈಸೂರು ವಿಶ್ವವಿದ್ಯಾನಿಲಯ ಮೈಸೂರು, 1979
- ಸೂರ್ಯನಾಥ ಯು ಕಾಮತ್ - ಕನಾರಟಕ ರಾಜ್ಯ ಗ್ರಾಸೆಟಿಯರ್ - 1984.
- ನೀ.ಗಿರಿಗೌಡ-ಹೆಗ್ಗಡೆವನಕೋಟಿ ತಾಲೂಕು ಗ್ರಾಸೆಟಿಯರ್ - 2011
- ಗೋಪಾಲ.ಆರ್ - ಮೈಸೂರು ಜಿಲ್ಲೆಯ ಇತಿಹಾಸ ಮತ್ತು ಮರಾಠಿ. ಪ್ರಾಚ್ಯವಸ್ತು ಮತ್ತು ಸಂಗ್ರಹಾಲಯಗಳ ನಿದೇಶನಾಲಯ, ಮೈಸೂರು - 2009
- ಶ್ರೀಕಂಠಶಾಸ್ತ್ರ.ಎಸ್. - ಹೊಯ್ಸಳ ವಾಸ್ತುಶಿಲ್ಪ - 1965.
- ಶಿಪ್ಪೇರುದ್ರಸ್ವಾಮಿ.ಎಚ್. - ಕನಾರಟಕ ಸಂಸ್ಕೃತಿ ಸಮೀಕ್ಷೆ - 2013.
- ಅಪಣಾ.ಕೊ.ಸ. - ದೇವಾಲಯಗಳ ವಾಸ್ತುಶಿಲ್ಪ ಪರಿಚಯ.ಹಂಪಿ - 1999.
- ಆರ್.ಆರ್.ದಿವಾಕರ್ - ಕನಾರಟಕ ಪರಂಪರೆ. ಸಂಪುಟ-1.ಬೆಂಗಳೂರು - 1970